

ಕರ್ನಾಟಕ ಸರ್ಕಾರ

ಸಂಖ್ಯೆ : ಆಇ 263 ವೆಚ್ಚ-12/2022

ಕರ್ನಾಟಕ ಸರ್ಕಾರದ ಸಚಿವಾಲಯ

ಆರ್ಥಿಕ ಇಲಾಖೆ

ಬೆಂಗಳೂರು, ದಿನಾಂಕ:11.05.2022

ಸುತ್ತೋಲೆ

ವಿಷಯ : ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಬಿಲ್ಲುಗಳ ಪಾವತಿಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡುವ ಕುರಿತು.

- ಉಲ್ಲೇಖ :
- (1) ಸುತ್ತೋಲೆ ಸಂ:PWD 1359 SO/FC/2001, ದಿನಾಂಕ:25.10.2002
- Regarding Planning, Packages and Scheduling.
 - (2) ಸುತ್ತೋಲೆ ಸಂ:PWD 1359 So/FC/2002 (P-2) ದಿನಾಂಕ: 25.10.2002.
 - (3) ಸರ್ಕಾರದ ಆದೇಶ ಸಂ:FD 4 PCL 2008, ದಿನಾಂಕ:14.10.2008.
 - (4) ಮಾನ್ಯ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿರವರ ಟಿಪ್ಪಣಿ ಸಂ:PSCM/2282/2022, ದಿನಾಂಕ:29.04.2022.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ಮತ್ತು ನಿಯಮಗಳು, 2000 ರ ಅನ್ವಯ ಮತ್ತು ಅದರಡಿ ಸರ್ಕಾರದಿಂದ ಕಾಲಕಾಲಕ್ಕೆ ನೀಡಲಾಗುವ ಆದೇಶ ಮತ್ತು ಸುತ್ತೋಲೆಗಳನ್ವಯ ರಾಜ್ಯದಲ್ಲಿನ ಎಲ್ಲಾ ಸಂಗ್ರಹಣಾ ಪ್ರಾಧಿಕಾರಗಳು ಟೆಂಡರ್ ಪ್ರಕ್ರಿಯೆಯನ್ನು ಕೈಗೊಂಡು ಗುತ್ತಿಗೆ ವಹಿಸುವುದು ಕಡ್ಡಾಯವಾಗಿರುತ್ತದೆ. ಅದೇ ರೀತಿ ಕರ್ನಾಟಕ ಲೋಕೋಪಯೋಗಿ ಇಲಾಖಾ ಸಂಹಿತೆ ಪ್ಯಾರಾ 202 (10) ರಲ್ಲಿ ಕಾಮಗಾರಿಗಳ ಬಿಲ್ಲುಗಳನ್ನು first come first serve ಆಧಾರದ ಮೇಲೆ ಪಾವತಿ ಮಾಡಲು ತಿಳಿಸಲಾಗಿರುತ್ತದೆ. ಈ ಬಗ್ಗೆ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್‌ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿಗಳು ನಡೆಸಿದ ಸಭೆಯಲ್ಲಿ ಚರ್ಚಿಸಲಾಗಿದೆ. ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಬಿಲ್ಲುಗಳ ಪಾವತಿಗೆ ಸಂಬಂಧಿಸಿದಂತೆ ಈ ಕೆಳಗಿನಂತೆ ಸೂಚನೆಗಳನ್ನು ನೀಡಲಾಗಿದೆ:

1. ಉಲ್ಲೇಖ (1) ರ ಸರ್ಕಾರದ ಸುತ್ತೋಲೆಯಲ್ಲಿ ಸಾರ್ವಜನಿಕ ಸಂಗ್ರಹಣೆಗಳ ಪ್ಲಾನಿಂಗ್, ಪ್ಯಾಕೇಜಿಂಗ್ ಮತ್ತು ಶೆಡ್ಯೂಲಿಂಗ್ ಹಾಗೂ ಅನುದಾನ ಲಭ್ಯಗೊಳಿಸುವ ಬಗ್ಗೆ ತಿಳಿಸಲಾಗಿದ್ದು, ಕಾರ್ಯಾಯೋಜನೆ ಅನುಷ್ಠಾನವನ್ನು ಗಮನದಲ್ಲಿಟ್ಟುಕೊಂಡು ಪ್ಯಾಕೇಜಿಂಗ್ ಮಾಡುವುದನ್ನು ಪರಿಶೀಲಿಸಲು ತಿಳಿಸಲಾಗಿರುತ್ತದೆ. ಅದರಂತೆ ಪ್ಯಾಕೇಜಿಂಗ್ ಮಾಡುವ ಸಂದರ್ಭದಲ್ಲಿ ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳ ಪ್ಯಾಕೇಜ್ ಮೊತ್ತವನ್ನು ಗರಿಷ್ಠ ರೂ.100.00 ಲಕ್ಷಗಳಿಗೆ ಸೀಮಿತಗೊಳಿಸತಕ್ಕದ್ದು.
2. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999 ರ ಕಲಂ 9 ರ ಅನ್ವಯ ಸಂಗ್ರಹಣಾ ಪ್ರಾಧಿಕಾರವು ಟೆಂಡರ್ ಲೆಕ್ಕಾನಿಮೆ ಮತ್ತು ಅಂಗೀಕರಿಸುವ ಪ್ರಾಧಿಕಾರಗಳನ್ನು ನೇಮಕ ಮಾಡಬೇಕಾಗುತ್ತದೆ. ಈ ರೀತಿ ನೇಮಕಗೊಂಡ ತಾಲ್ಲೂಕು ಮಟ್ಟದ ಪ್ರಾಧಿಕಾರವು ತಾಲ್ಲೂಕು ಹಂತದಲ್ಲಿ, ಜಿಲ್ಲಾ ಮಟ್ಟದ ಪ್ರಾಧಿಕಾರವು ಜಿಲ್ಲಾ ಹಂತದಲ್ಲಿ ಮತ್ತು ರಾಜ್ಯ ಮಟ್ಟದ ಪ್ರಾಧಿಕಾರವು ರಾಜ್ಯಮಟ್ಟದಲ್ಲಿ ಆಯಾ ಸಂಗ್ರಹಣೆಗಳ ಟೆಂಡರ್‌ನ್ನು ಕರೆಯಲು ಕ್ರಮವಹಿಸತಕ್ಕದ್ದು.
3. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ KW-1 ರಿಂದ KW-6 ರಲ್ಲಿ ಮಾದರಿ ದಾಖಲೆಗಳನ್ನು ನಿಗದಿಪಡಿಸಿ ಆದೇಶ ಹೊರಡಿಸಲಾಗಿರುತ್ತದೆ. ಕ್ರಮವಾಗಿ ರೂ.50.00 ಲಕ್ಷಗಳಿಂದ ರೂ.100.00 ಲಕ್ಷಗಳವರೆಗೆ ಮತ್ತು ರೂ.100.00 ಲಕ್ಷಗಳನ್ನು ಮೀರಿದ ಅಂದಾಜು ಮೊತ್ತಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ KW-3 ಮತ್ತು KW-4 ರ Clause 3.3(a) ರಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು 28(2)(b) ರನ್ವಯ ಟೆಂಡರುದಾರರಿಗೆ ಯಂತ್ರೋಪಕರಣಗಳ ಸಾಮರ್ಥ್ಯವನ್ನು ನಿಗದಿಪಡಿಸಲಾಗಿರುತ್ತದೆ. ಪ್ರಸಕ್ತ ಇದನ್ನು ಪರಿಷ್ಕರಿಸಿ ರೂ.300.00 ಲಕ್ಷಗಳವರೆಗಿನ ಅಂದಾಜು ಮೊತ್ತದ ಕಾಮಗಾರಿಗಳಿಗೆ ಸದರಿ clause ನ ಅನ್ವಯಿಕೆಯಿಂದ ವಿನಾಯಿತಿ ನೀಡಲಾಗಿದೆ. ಉಳಿದಂತೆ ಇತರೆ ಎಲ್ಲಾ ಷರತ್ತುಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
4. ಕಾಮಗಾರಿಗಳ ಬಿಲ್ಲುಗಳ ಪಾವತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕೋಪಯೋಗಿ ಇಲಾಖೆ ಸಂಹಿತೆ, ಪ್ಯಾರಾ 202(10) ರಲ್ಲಿ ಬಿಲ್ಲುಗಳ ಪಾವತಿಯನ್ನು first come first serve ಆಧಾರದಲ್ಲಿ ಪಾವತಿ ಮಾಡಲು ತಿಳಿಸಲಾಗಿರುತ್ತದೆ. ಇದನ್ನು ಪುನರುಚ್ಚರಿಸುತ್ತಾ, ಕಡ್ಡಾಯವಾಗಿ ಗುತ್ತಿಗೆದಾರರ ಬಿಲ್ಲುಗಳನ್ನು ಅವುಗಳ ಜೇಷ್ಠತೆ ಆಧಾರದಲ್ಲಿ ಪಾವತಿ ಮಾಡಲು ಕ್ರಮವಹಿಸತಕ್ಕದ್ದು.

5. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯಿದೆ, 1999 ರ ಕಲ (6) ಅನ್ವಯ ಎಲ್ಲಾ ಟೆಂಡರ್ ಪ್ರಕ್ರಿಯೆಯನ್ನು ಕಾಯಿದೆ ಮತ್ತು ನಿಯಮಗಳಲ್ಲಿ ನಿಗದಿಪಡಿಸಿದ ಪ್ರಕ್ರಿಯೆಗೆ ಅನುಸಾರವಾಗಿಯೇ ಕೈಗೊಳ್ಳಬೇಕಾಗಿರುತ್ತದೆ. ಅದೇ ರೀತಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು, 2000ರ ನಿಯಮ 21 ರಂತೆ ಟೆಂಡರ್ ದಾಖಲೆಗಳಲ್ಲಿ ನಿಗದಿಪಡಿಸಿದ ಮಾನದಂಡಗಳ ಅನ್ವಯವೇ ಕಡ್ಡಾಯವಾಗಿ ಟೆಂಡರ್ ಮೌಲ್ಯ ಮಾಪನವನ್ನು ಕೈಗೊಂಡು ನಿಯಮ (25) ರಂತೆ ಅತ್ಯಂತ ಕಡಿಮೆ ದರ (Lowest Evaluated Price) ನೀಡಿದ ಅರ್ಹ ಟೆಂಡರುದಾರರನ್ನು ಗುರುತಿಸಿ ಗುತ್ತಿಗೆ ನೀಡಬೇಕಾಗುತ್ತದೆ. ಉಲ್ಲೇಖ (2) ರ ಸುತ್ತೋಲೆಯಲ್ಲಿ ಈ ವಿಷಯದ ಕುರಿತು ಸಮಗ್ರವಾಗಿ ವಿವರಿಸಿ ತಾಂತ್ರಿಕವಾಗಿ ಮತ್ತು ವಾಣಿಜ್ಯಾತ್ಮಕವಾಗಿ ಅರ್ಹರಾದ L1 ಟೆಂಡರುದಾರರಿಗೆ ಗುತ್ತಿಗೆ ನೀಡುವಂತೆ ತಿಳಿಸಲಾಗಿರುತ್ತದೆ. ಇದನ್ನು ಮತ್ತೆ ಮೌಲ್ಯ ಪುನರುಚ್ಚರಿಸುತ್ತಾ, ಟೆಂಡರ್ ಪ್ರಕ್ರಿಯೆಯು ಕಡ್ಡಾಯವಾಗಿ ಕೆ.ಟಿ.ಪಿ.ಪಿ ಕಾಯಿದೆ ಮತ್ತು ನಿಯಮಗಳಲ್ಲಿನ ಅವಕಾಶಗಳ ಅನ್ವಯ ಕೈಗೊಂಡು ಅರ್ಹ L1 ಗುತ್ತಿಗೆದಾರರಿಗೆ ಮಾತ್ರ ಗುತ್ತಿಗೆ ನೀಡಲು ತಿಳಿಸಿದೆ. ಕೆ.ಟಿ.ಪಿ.ಪಿ ಕಾಯಿದೆ ಮತ್ತು ನಿಯಮಗಳಲ್ಲಿ L1 ಟೆಂಡರುದಾರರನ್ನು ಹೊರತುಪಡಿಸಿ ಬೇರೆಯವರಿಗೆ ಗುತ್ತಿಗೆ ನೀಡಲು ಅವಕಾಶವಿರುವುದಿಲ್ಲ ಮತ್ತು ಯಾವುದೇ ಕಾರಣದಿಂದ L1 ಗುತ್ತಿಗೆದಾರರು ಒಪ್ಪಂದ ಮಾಡಿಕೊಳ್ಳದಿದ್ದಲ್ಲಿ ಅಥವಾ ಗುತ್ತಿಗೆ ನಿರ್ವಹಿಸಲು ಮುಂದೆ ಬರದಿದ್ದಲ್ಲಿ, ಅಥವಾ ಯಾವುದೇ ಕಾರಣದಿಂದ ಅನರ್ಹರಾದಲ್ಲಿ, ನಿಯಮಗಳ ಅನುಸಾರ ಅಂತಹ ಟೆಂಡರುದಾರರ EMD ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು, ಕಡ್ಡಾಯವಾಗಿ ಮರುಟೆಂಡರ್ ಕರೆಯಲು ಕ್ರಮವಹಿಸತಕ್ಕದ್ದು ಎಂದು ತಿಳಿಯಪಡಿಸಿದೆ.
6. ಕಾಮಗಾರಿಗಳ ಗುತ್ತಿಗೆಯಲ್ಲಿ ಪಾರದರ್ಶಕವಾದ ಟೆಂಡರ್ ಪ್ರಕ್ರಿಯೆ ಮತ್ತು ಕಾಮಗಾರಿಗಳ ಅನುಷ್ಠಾನ ಮತ್ತು ಬಿಲ್ಲುಗಳ ಜೇಫತೆಯ ಕ್ರಮೇಣ ಪಾವತಿಸಲು ತಂತ್ರಾಂಶವನ್ನು ಒಳಗೊಂಡ ವ್ಯವಸ್ಥೆಯೊಂದನ್ನು ರೂಪಿಸಲು ತಿಳಿಸಿದೆ.

(ಬಿ.ಎಸ್.ಎನ್.ಪ್ರಸಾದ್)

ಸರ್ಕಾರದ ಅಧಿಕಾರಿ ಮುಖ್ಯ ಕಾರ್ಯದರ್ಶಿ

ಅರ್ಥಿಕ ಇಲಾಖೆ

ಇವರಿಗೆ:

ಸರ್ಕಾರದ ಎಲ್ಲಾ ಸಂಗ್ರಹಣಾ ಪ್ರಾಧಿಕಾರಗಳು.